



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

|                       |   |                    |
|-----------------------|---|--------------------|
| ಭಾಗ - ೩<br>Part - III | ಬೆಂಗಳೂರು, ಬುಧವಾರ, ೩೧, ಜುಲೈ, ೨೦೨೪(ಶ್ರವಣ, ೦೯ ಶಕವರ್ಷ, ೧೯೪೬)<br>BENGALURU, WEDNESDAY, 31, JULY, 2024(SHRAVANA, 09, SHAKAVARSHA, 1946) | ನಂ. ೩೬೭<br>No. 367 |
|-----------------------|---|--------------------|

## ಕರ್ನಾಟಕ ಸರ್ಕಾರ

ಸಂಖ್ಯೆ:ನಅಇ 48 ಎಂಎಲ್‌ಆರ್ 2023

ಕರ್ನಾಟಕ ಸರ್ಕಾರ ಸಚಿವಾಲಯ,  
ವಿಕಾಸ ಸೌಧ,

ಬೆಂಗಳೂರು, ದಿನಾಂಕ:29/07/2024.

### ಅಧಿಸೂಚನೆ

ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ 42ರ ಉಪ ಕಲಂ-5 ರಲ್ಲಿ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಬಗ್ಗೆ ವಿವರಿಸಲಾಗಿದೆ ಹಾಗೂ ಅಧ್ಯಕ್ಷ/ಉಪಾಧ್ಯಕ್ಷ ಸ್ಥಾನಗಳ ಖಾಲಿ ಇರುವ ಅವಧಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿವರಿಸಿದ್ದು, ಅದರನ್ವಯ ನಗರಸಭೆಗಳಿಗೆ ಡೆಪ್ಯೂಟಿ ಕಮೀಷನರ್ ಅಥವಾ ಸಮಾನ ದರ್ಜೆಯ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಪುರಸಭೆಗಳಿಗೆ ಸಂಬಂಧಿಸಿದಂತೆ ಅಸಿಸ್ಟೆಂಟ್ ಕಮೀಷನರ್ ದರ್ಜೆಗೆ ಕಡಿಮೆ ಇಲ್ಲದ ಅಧಿಕಾರಿ ಹಾಗೂ ಜಿಲ್ಲಾ ಮುಖ್ಯಸ್ಥ ಕಾರ್ಯಸ್ಥಾನದಲ್ಲಿನ ಮುನ್ಸಿಪಲ್ ಕೌನ್ಸಿಲ್ ತಹಶೀಲ್ದಾರ್ ಅಥವಾ ಸಮಾನ ದರ್ಜೆಯ ಅಧಿಕಾರಿಗಳು ಮತ್ತು ಇತರ ಮುನ್ಸಿಪಲ್ ಕೌನ್ಸಿಲ್‌ಗಳ ಸಂದರ್ಭದಲ್ಲಿ (ಪಟ್ಟಣ ಪಂಚಾಯಿತಿ) ತಹಶೀಲ್ದಾರರು ಇವರು ಪ್ರಕಾರ್ಯಗಳನ್ನು ನೆರವೇರಿಸತಕ್ಕದ್ದು ಎಂದಿರುತ್ತದೆ.

ಆದ್ದರಿಂದ, ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-315 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ/ಉಪಾಧ್ಯಕ್ಷ ಹುದ್ದೆಗಳಿಗೆ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ಹಿತದೃಷ್ಟಿಯಿಂದ ಆಡಳಿತಾಧಿಕಾರಿಗಳನ್ನು ಮುಂದಿನ ಆದೇಶದವರೆಗೆ ನೇಮಿಸಿ ಆದೇಶಿಸಿದೆ.

| ಕ್ರ. ಸಂ. | ನಗರ ಸ್ಥಳೀಯ ಸಂಸ್ಥೆಯ ಹೆಸರು | ಜಾರಿಗೆ ಬರುವ ದಿನಾಂಕದಿಂದ | ಆಡಳಿತಾಧಿಕಾರಿಯ ವಿವರ               |
|----------|--------------------------|------------------------|----------------------------------|
| 1.       | ನಗರಸಭೆ, ಚಿಕ್ಕಮಗಳೂರು      | 21.07.2024             | ಜಿಲ್ಲಾಧಿಕಾರಿ, ಚಿಕ್ಕಮಗಳೂರು ಜಿಲ್ಲೆ |
| 2.       | ನಗರಸಭೆ, ಗದಗ-ಬೆಟಗೇರಿ      | 24.07.2024             | ಜಿಲ್ಲಾಧಿಕಾರಿ, ಗದಗ ಜಿಲ್ಲೆ         |
| 3.       | ನಗರಸಭೆ, ಹೊಸಪೇಟೆ          | 20.07.2024             | ಜಿಲ್ಲಾಧಿಕಾರಿ, ವಿಜಯನಗರ ಜಿಲ್ಲೆ     |

|    |                               |            |   |
|----|-------------------------------|------------|---|
| 4. | ನಗರಸಭೆ, ರಾಮನಗರ                | 09.05.2024 | ಜಿಲ್ಲಾಧಿಕಾರಿ, ರಾಮನಗರ ಜಿಲ್ಲೆ                         |
| 5. | ನಗರಸಭೆ, ಚನ್ನಪಟ್ಟಣ             | 08.05.2024 | ಜಿಲ್ಲಾಧಿಕಾರಿ, ರಾಮನಗರ ಜಿಲ್ಲೆ                         |
| 6. | ಪಟ್ಟಣ ಪಂಚಾಯಿತಿ,<br>ತೀರ್ಥಹಳ್ಳಿ | 27.06.2024 | ತಹಶೀಲ್ದಾರ್, ತೀರ್ಥಹಳ್ಳಿ<br>ತಾಲ್ಲೂಕು, ಶಿವಮೊಗ್ಗ ಜಿಲ್ಲೆ |

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ  
ಮತ್ತು ಅವರ ಹೆಸರಿನಲ್ಲಿ,  
(ಟಿ.ಮಂಜುನಾಥ)  
ಸರ್ಕಾರದ ಅಧೀನ ಕಾರ್ಯದರ್ಶಿ,  
ನಗರಾಭಿವೃದ್ಧಿ ಇಲಾಖೆ